

ಆನೇಕಲ್ ಯೋಜನಾ ಪ್ರಾಧಿಕಾರ

"ಅಣ್ಣ" ನಂ. 430, ಹೆನ್ನಾಗರ ಗೇಟ್, ಹೊಸೂರು ಮುಖ್ಯರಸ್ತೆ, ಬೆಂಗಳೂರು-560 099.

www.anekal.tpa.gov.in, www.e-vinyasa.kar.nic.in

ಪ್ರಾರಂಭಿಕ ಪರಮಾಣು ಪತ್ರ (ನಮೂನೆ-3)

ಸಂಖ್ಯೆ:ಆಯೋಪ್ರಾ/ಎಲ್‌ಎಫ್/15/2020-21

ದಿನಾಂಕ: 12 3 FEB 2021

ವಿಷಯ: ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಂಬೇನಹಳ್ಳಿ ಗ್ರಾಮದ ಸ.ನಂ.41/1ರಲ್ಲಿನ 01ಎಕರೆ 02ಗುಂಟೆ, 41/2ರಲ್ಲಿನ 0-18.08ಗುಂಟೆ, 41/4ರಲ್ಲಿನ 0-19ಗುಂಟೆ, 42/3ರಲ್ಲಿನ 0-07ಗುಂಟೆ, 45/1ರಲ್ಲಿನ 0-37ಗುಂಟೆ, 45/2ರಲ್ಲಿನ 0-38ಗುಂಟೆ, 45/4ರಲ್ಲಿನ 0-38ಗುಂಟೆ, 45/5ರಲ್ಲಿನ 01ಎಕರೆ 09.12ಗುಂಟೆ, 50/1ರಲ್ಲಿನ 0-29ಗುಂಟೆ, 50/2ರಲ್ಲಿನ 0-29ಗುಂಟೆ ಮತ್ತು ವಳಗೆರೆಕಲ್ಲಹಳ್ಳಿ ಗ್ರಾಮದ ಸ.ನಂ.78ರಲ್ಲಿನ 01ಎಕರೆ 32ಗುಂಟೆ, 79/1ರಲ್ಲಿನ 01ಎಕರೆ 25ಗುಂಟೆ, 79/2ರಲ್ಲಿನ 02ಎಕರೆ 06ಗುಂಟೆ, 85ರಲ್ಲಿನ 01ಎಕರೆ 37ಗುಂಟೆ, 87/1ರಲ್ಲಿನ 02ಎಕರೆ 10.08ಗುಂಟೆ, 87/2ರಲ್ಲಿನ 01ಎಕರೆ 06.08ಗುಂಟೆ ಒಟ್ಟು 18ಎಕರೆ 24.04ಗುಂಟೆ ಜಮೀನಿಗೆ ವಸತಿ ಅಭಿವೃದ್ಧಿ ಯೋಜನೆ ನಕ್ಷೆಗೆ (Group Housing Development Plan)ಅನುಮೋದನೆ ನೀಡುವ ಸಂಬಂಧ.

ಉಲ್ಲೇಖ:1)ಮೆ.ಎನ್‌ವಿಟಿ ಕ್ವಾಲಿಟಿ ಲೈಫ್ ಸ್ಟೈಲ್‌ಎಸ್ಟೇಟ್‌ಎಲ್‌ಎಲ್‌ಪಿ ಪರವಾಗಿ ಶ್ರೀ ವಿವೇಕ್ ಗಾರ್ಗ್ ಇವರ ಅರ್ಜಿ ದಿನಾಂಕ:10.11.2020.

2)ದಿನಾಂಕ:13.11.2020ರಂದು ನಡೆದ ಪ್ರಾಧಿಕಾರದ 73ನೇ ಸಭೆಯ ಹೆಚ್ಚುವರಿ ವಿಷಯ ಸಂಖ್ಯೆ:60.17ರ ತೀರ್ಮಾನ.

3) ಆನೇಕಲ್ ಯೋಜನಾ ಪ್ರಾಧಿಕಾರಕ್ಕೆ ಹಣ ಪಾವತಿಸಿದ ಬಗ್ಗೆ ದಿನಾಂಕ:01.09.2020ರಂದು ಉತ್ತಮತೆ, ಪರಿಶೀಲನಾ, ಉಸ್ತುವಾರಿ ಮತ್ತು ನಕ್ಷೆ ಪ್ರತಿ ಶುಲ್ಕಗಳು ಡಿ.ಡಿ.ಸಂಖ್ಯೆ:053816 ಒಟ್ಟು ರೂ.19,01,000/-, ಕೆರೆ ಪುನರುಜ್ಜೀವನ ಶುಲ್ಕ ಡಿ.ಡಿ.ಸಂಖ್ಯೆ:053812 ರೂ.18,83,000/-, ಯಾವುದೇ ನೀರು ಸರಬರಾಜು ಯೋಜನೆಯನ್ನು ಕೈಗೊಳ್ಳುವ ಉದ್ದೇಶಕ್ಕೆ ಸೆಸ್ ಶುಲ್ಕ ಡಿ.ಡಿ.ಸಂಖ್ಯೆ:053813 ರೂ.5,68,000/-, ರಿಂಗ್ ರೋಡ್ ರಚನೆಯ ಉದ್ದೇಶಕ್ಕಾಗಿ ಸೆಸ್ ಶುಲ್ಕ ಡಿ.ಡಿ.ಸಂಖ್ಯೆ:053814 ರೂ.5,68,000/- ಕೊಳಗೇರಿಗಳನ್ನು ಸುಧಾರಿಸುವ ಉದ್ದೇಶಕ್ಕೆ ಸೆಸ್ ಶುಲ್ಕ ಡಿ.ಡಿ.ಸಂಖ್ಯೆ:053815 ರೂ.2,84,000/- ಮತ್ತು ಸಾಮೂಹಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆಯನ್ನು ಸ್ಥಾಪಿಸುವ ಉದ್ದೇಶಕ್ಕೆ ಸೆಸ್ ಡಿ.ಡಿ.ಸಂಖ್ಯೆ:053817 ರೂ.14,21,000/- ಮತ್ತು ಪರಿಶೀಲನಾ ಶುಲ್ಕ ಮತ್ತು ಉಸ್ತುವಾರಿ ಶುಲ್ಕ ರೂ.16,000/-(ರಶೀದಿ ಸಂಖ್ಯೆ:4113639, 3753548,4113350,4113450, 4113249, 4113549 ದಿನಾಂಕ:04.09.2020. ಮತ್ತು ರಶೀದಿ ಸಂಖ್ಯೆ:054693 ದಿನಾಂಕ:28.01.2021)

4) ಪರಿತ್ಯಾಜನಾ ಪತ್ರದ ನೋಂದಾಯಿತ ದಿನಾಂಕ:18.02.2021.

ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1)ರಂತೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಂಬೇನಹಳ್ಳಿ ಗ್ರಾಮದ ಸ.ನಂ.41/1ರಲ್ಲಿನ 01ಎಕರೆ 02ಗುಂಟೆ, 41/2ರಲ್ಲಿನ 0-18.08ಗುಂಟೆ, 41/4ರಲ್ಲಿನ 0-19ಗುಂಟೆ, 42/3ರಲ್ಲಿನ 0-07ಗುಂಟೆ, 45/1ರಲ್ಲಿನ 0-37ಗುಂಟೆ, 45/2ರಲ್ಲಿನ 0-38ಗುಂಟೆ, 45/4ರಲ್ಲಿನ 0-38ಗುಂಟೆ, 45/5ರಲ್ಲಿನ 01ಎಕರೆ 09.12ಗುಂಟೆ, 50/1ರಲ್ಲಿನ 0-29ಗುಂಟೆ, 50/2ರಲ್ಲಿನ 0-29ಗುಂಟೆ ಮತ್ತು ವಳಗೆರೆಕಲ್ಲಹಳ್ಳಿ ಗ್ರಾಮದ ಸ.ನಂ.78ರಲ್ಲಿನ 01ಎಕರೆ 32ಗುಂಟೆ, 79/1ರಲ್ಲಿನ 01ಎಕರೆ 25ಗುಂಟೆ, 79/2ರಲ್ಲಿನ 02ಎಕರೆ 06ಗುಂಟೆ, 85ರಲ್ಲಿನ 01ಎಕರೆ 37ಗುಂಟೆ, 87/1ರಲ್ಲಿನ 02ಎಕರೆ 10.08ಗುಂಟೆ, 87/2ರಲ್ಲಿನ 01ಎಕರೆ 06.08ಗುಂಟೆ ಒಟ್ಟು 18ಎಕರೆ 24.04ಗುಂಟೆ ಪ್ರದೇಶಕ್ಕೆ ವಸತಿ ಸಮುಚ್ಚಯ ನಕ್ಷೆ ಅನುಮೋದನೆ ಕೋರಿ ಸಲ್ಲಿಸಿದ

ಪು.ತಿ.ನೋ.

ಪ್ರಸ್ತಾವನೆಯನ್ನು ಉಲ್ಲೇಖ(2)ರಂತೆ ನಡೆದ ಆನೇಕಲ್ ಯೋಜನಾ ಪ್ರಾಧಿಕಾರದ ಸಭೆಯಲ್ಲಿ ಮಂಡಿಸಲಾಗಿ, ಸಭೆಯಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದಿಸಲು ತೀರ್ಮಾನಿಸಲಾಗಿರುತ್ತದೆ. ಉಲ್ಲೇಖ(3)ರಂತೆ ಸಂಬಂಧಿತ ಶುಲ್ಕವನ್ನು ಆನೇಕಲ್ ಯೋಜನಾ ಪ್ರಾಧಿಕಾರಕ್ಕೆ ಪಾವತಿಸಲಾಗಿದೆ. ಉಲ್ಲೇಖ(4)ರಂತೆ ಉದ್ಯಾನವನ ಮತ್ತು ಬಫರ್‌ಗಾಗಿ ಹಾಗೂ ರಸ್ತೆ ವಿಸ್ತರಣೆಗಾಗಿ ಮತ್ತು ಮಹಾಯೋಜನೆಯ ರಸ್ತೆಗಾಗಿ ಕಾಯ್ದಿರಿಸಲಾದ ಪ್ರದೇಶವನ್ನು ಪ್ರಾಧಿಕಾರಕ್ಕೆ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿರುತ್ತದೆ. ಹಾಗಾಗಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ಕಲಂ 17ರಡಿಯಲ್ಲಿ ಮೆ.ಎನ್.ವಿಟಿ ಕ್ವಾಲಿಟಿ ಲೈಫ್ ಸ್ಟೈಲ್‌ಎಸ್ಟೇಟ್‌ಎಲ್‌ಎಲ್‌ಪಿ ಪರವಾಗಿ ಶ್ರೀ ವಿವೇಕ್ ಗಾರ್ಗ್, ಇವರಿಗೆ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ(Group Housing)ಈ ಕೆಳಕಂಡ ನಿಬಂಧನೆಗಳೊಡನೆ ನಕ್ಷೆಯನ್ನು ಅನುಮೋದಿಸಲಾಗಿದೆ.

- 1) ಮೇಲ್ಕಂಡ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಪ್ರದೇಶದಲ್ಲಿ ಕಟ್ಟಡ ಕಟ್ಟುವ ಮುನ್ನ ನಕ್ಷೆಯನ್ನು ಈ ಕಛೇರಿಯಿಂದ ನಿಯಮಗಳ ಪ್ರಕಾರ ಅನುಮೋದನೆ ಪಡೆದು ನಂತರ ಯಮರೆ ಗ್ರಾಮಪಂಚಾಯ್ತಿ ಯಿಂದ ಕಟ್ಟಡ ಪರವಾನಿಗೆ ಪಡೆದು ನಂತರ ಕಟ್ಟಡದ ಕೆಲಸವನ್ನು ಪ್ರಾರಂಭಿಸುವುದು.
- 2) ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಿಗೆ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು. ಹಾಗೂ ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ.
- 3) ಈಗ ನೀಡಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಮಂಜೂರಾತಿಯ ಅವಧಿಯು ಮಂಜೂರಾತಿ ನೀಡಿದ ದಿನದಿಂದ ಎರಡು ವರ್ಷಗಳವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಕಟ್ಟಡ ಕಟ್ಟಲು ಪ್ರಾಧಿಕಾರದಿಂದ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯುವುದು. ಒಂದು ವೇಳೆ ನಿಗದಿತ ಅವಧಿಯಲ್ಲಿ ಕಟ್ಟಡ ಕಟ್ಟಲು ಸಾಧ್ಯವಾಗದಿದ್ದಲ್ಲಿ ಅನುಮತಿಯನ್ನು ಕಾಲಮಿತಿಯೊಳಗೆ ಸೂಕ್ತ ಕಾರಣಗಳನ್ನು ಸಲ್ಲಿಸಿ ನವೀಕರಿಸಿಕೊಳ್ಳತಕ್ಕದ್ದು.
- 4) ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಪ್ರದೇಶವನ್ನು ಈ ಪ್ರಾಧಿಕಾರದ ಅನುಮೋದನೆ ನೀಡಿದ 24 ತಿಂಗಳ ಒಳಗಾಗಿ ಸಂಪೂರ್ಣವಾಗಿ ಅಂದರೆ ಉದ್ಯಾನವನ, ರಸ್ತೆಗಳು, ಒಳಚರಂಡಿ ವ್ಯವಸ್ಥೆ, ನೀರಿನ ಸೌಕರ್ಯ, ವಿದ್ಯುತ್ ಸಂಪರ್ಕ ಅಭಿವೃದ್ಧಿಪಡಿಸತಕ್ಕದ್ದು.
- 5) ಪ್ರಸ್ತಾವಿತ ಕಟ್ಟಡದಲ್ಲಿ ಸೂಕ್ತವಾದ ಕಡೆ ಪ್ರಮಾಣೀಕೃತ ರೀತಿಯಲ್ಲಿ ಸೀವೇಜ್ ಟ್ರೀಟ್‌ಮೆಂಟ್ ಪ್ಲಾಂಟ್‌ಅನ್ನು ಸ್ಥಾಪಿಸಬೇಕು ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳಿಗೆ ಒಳಪಟ್ಟಿರಬೇಕು ಹಾಗೂ ಕಟ್ಟಡದ ಪ್ರಾರಂಭಿಕ ಪ್ರಮಾಣ ಪತ್ರವನ್ನು ಪ್ರಾಧಿಕಾರದಿಂದ ಪಡೆಯುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರಿಂದ ಅವಶ್ಯವಾಗಿ ನಿರಾಕ್ಷೇಪಣಾ ಪತ್ರ ಪಡೆಯತಕ್ಕದ್ದು.
- 6) ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಕಾರ್ಯಗತಗೊಳಿಸುವ ಮೊದಲು ಯಮರೆ ಗ್ರಾಮಪಂಚಾಯ್ತಿ ರವರಿಗೆ ಅಭಿವೃದ್ಧಿ ಶುಲ್ಕವನ್ನು ಪಾವತಿಸಿ ಖಾತಾ ಪ್ರಮಾಣ ಪತ್ರ ಪಡೆಯತಕ್ಕದ್ದು.
- 7) ಈ ಪ್ರಾಧಿಕಾರದ ಪೂರ್ವಾನುಮತಿಯಿಲ್ಲದೇ ವಸತಿ ಅಭಿವೃದ್ಧಿ ನಕ್ಷೆಗೆ ಯಾವುದೇ ಬದಲಾವಣೆಯನ್ನು ಮಾಡಬಾರದು.
- 8) ನಿವೇಶನದ ಆವರಣದೊಳಗೆ ಮಳೆಯ ನೀರನ್ನು ಸಂರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.
- 9) ಅನುಮೋದಿತ ವಸತಿ ಅಭಿವೃದ್ಧಿ ನಕ್ಷೆಯಲ್ಲಿನ ರಸ್ತೆಗಳು, ಉದ್ಯಾನವನವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಪ್ರಾಧಿಕಾರದಿಂದ ತಿಳಿಸುವವರೆಗೆ ನಿರ್ವಹಣೆಯನ್ನು ಮಾಡತಕ್ಕದ್ದು.
- 10) ಸಾರ್ವಜನಿಕ ಸೌಲಭ್ಯಕ್ಕೆ ಕಾಯ್ದಿರಿಸಿರುವ ಪ್ರದೇಶದಲ್ಲಿ ಕಟ್ಟಡ ನಿರ್ಮಿಸುವ ಮೊದಲು ಈ ಪ್ರಾಧಿಕಾರದಿಂದ ಅನುಮೋದನೆ ಪಡೆದು ನಂತರ ಪ್ರಾಧಿಕಾರದ ತೀರ್ಮಾನದಂತೆ, ನಿರ್ವಹಿಸತಕ್ಕದ್ದು.
- 11) ಈ ಅನುಮೋದನೆಯು ತಾಂತ್ರಿಕವಾಗಿರುವುದರಿಂದ ಇದನ್ನು ಜಮೀನಿನ ಮೇಲಿರುವ ಹಕ್ಕನ್ನು ಅಥವಾ ಮಾಲೀಕತ್ವವನ್ನು ನಿರೂಪಿಸಲು ಉಪಯೋಗಿಸಲು ಬರುವುದಿಲ್ಲ.

ಪು.ತಿ.ನೋ.

ಆನೇಕಲ್ ಯೋಜನಾ ಪ್ರಾಧಿಕಾರ

"ಅಣ್ಣ" ನಂ. 430, ಹೆನ್ನಾಗರ ಗೇಟ್, ಹೊಸೂರು ಮುಖ್ಯರಸ್ತೆ, ಬೆಂಗಳೂರು-560 099.

www.anekal.tpa.gov.in, www.e-vinyasa.kar.nic.in

- 12) ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅಂಗೀಕಾರ ಕೋರಿಕೆ ಸಂಬಂಧ ಸಲ್ಲಿಸಲಾಗಿರುವ ದಾಖಲೆ ಅಥವಾ ಬೇರೆ ಯಾವುದೇ ಮಾಹಿತಿಗಳು ತಪ್ಪಾಗಿದ್ದಲ್ಲಿ ಸಮೂಹ ವಸತಿ ನಕ್ಷೆಗೆ ನೀಡಿರುವ ಅಂಗೀಕಾರ ತಂತಾನೆ ರದ್ದುಗೊಳ್ಳುತ್ತದೆ.
- 13) ಈ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಬರುವ ಕಟ್ಟಡಗಳ ಮಾರಾಟ ಸಂಬಂಧ ನೀಡುವ ವಿಚಾರದಲ್ಲಿ ಪ್ರಾಧಿಕಾರದಿಂದ ಅನುಮೋದನೆ ಯಾಗಿರುವ ಅನುಮೋದನೆ ಸಂಖ್ಯೆ ಮತ್ತು ದಿನಾಂಕವನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು.
- 14) ರಸ್ತೆ ಬದಿಯಲ್ಲಿ ಪಾದಚಾರಿಗಳು ಓಡಾಡಲು ಅನುಕೂಲವಾಗುವಂತೆ ಸೂಕ್ತವಾಗಿ ಪಾದಚಾರಿ ಮಾರ್ಗವನ್ನು (Paved foot path) ನಿರ್ಮಿಸುವುದು.
- 15) ಅನುಮೋದಿತ ವಸತಿ ಅಭಿವೃದ್ಧಿ ನಕ್ಷೆಗೆ ಮಳೆ ನೀರು ಕೊಯ್ಲು ಪದ್ಧತಿಯನ್ನು ಕಡ್ಡಾಯವಾಗಿ ಅಳವಡಿಸುವುದು ಮತ್ತು ವಿನ್ಯಾಸದಲ್ಲಿ ಅಂತರ್ ಜಲ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.
- 16) ಪ್ರಸ್ತಾವಿತ ಪ್ರದೇಶದಲ್ಲಿ ಸೂಕ್ತವಾದ ಕಡೆ ಘನತ್ಯಾಜ್ಯ ನಿರ್ವಹಣೆಗಾಗಿ ಜಾಗವನ್ನು ಕಾಯ್ದಿರಿಸತಕ್ಕದ್ದು.
- 17) ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ನಿರಾಕ್ಷೇಪಣಾ ಪತ್ರದಲ್ಲಿ ವಿಧಿಸಲಾಗಿರುವ ಎಲ್ಲಾ ಷರತ್ತುಗಳನ್ನು ಪಾಲಿಸತಕ್ಕದ್ದು.
- 18) ವಸತಿ ಸಮುಚ್ಚಯ ಯೋಜನಾ ಪ್ರದೇಶದಲ್ಲಿ ರಸ್ತೆಗಳ ಬದಿಯಲ್ಲಿ ಗಿಡಮರಗಳನ್ನು ನೆಡತಕ್ಕದ್ದು.
- 19) ಮೇಲಿನಂತೆ ನೀಡಲಾಗಿರುವ ಅನುಮತಿಗೆ ವೈತಿರಿಕ್ತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ವಿಧಿ 15(4)ರಂತೆ ಕ್ರಮಕೈಗೊಳ್ಳಲು ಪ್ರಾಧಿಕಾರಕ್ಕೆ ಅಧಿಕಾರ ಇರುವುದನ್ನು ನಿಮ್ಮ ಗಮನಕ್ಕೆ ತರಲಾಗಿದೆ.
- 20) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ರಸ್ತೆಯನ್ನು ಕಡ್ಡಾಯವಾಗಿ ಅಭಿವೃದ್ಧಿಪಡಿಸತಕ್ಕದ್ದು.
- 21) ಮೇಲ್ಕಂಡ ಯಾವುದೇ ಷರತ್ತುಗಳನ್ನು ಹಾಗೂ ಈ ಕೆಳಗಿನ ಮತ್ತು ಇತರೆ ಯಾವುದೇ ಪ್ರಾಧಿಕಾರವು ವಿಧಿಸುವ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಪ್ರಾಧಿಕಾರವು ನೀಡಿರುವ ಮಂಜೂರಾತಿಯೂ ಕೂಡಲೇ ರದ್ದಾಗುವುದು. ಹಾಗೂ ಈ ನಿವೇಶನದ ಬಗ್ಗೆ ಏನಾದರೂ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ನೀವು ಬದ್ಧರಾಗಿರತಕ್ಕದ್ದು.
- 22) ರೇರಾ ಪ್ರಾಧಿಕಾರದಿಂದ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳತಕ್ಕದ್ದು.


 ಸದಸ್ಯ-ಕಾರ್ಯದರ್ಶಿ ಹಾಗೂ ನಗರ ಮತ್ತು
 ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರು,
 ಆನೇಕಲ್ ಯೋಜನಾ ಪ್ರಾಧಿಕಾರ,
 ಆನೇಕಲ್.

ಇವರಿಗೆ,

ಮೆ.ಎನ್.ಎಟಿ ಕ್ವಾಲಿಟಿ ಲೈಫ್ ಸ್ಟೈಲ್ ಎಸ್ಟೇಟ್
 ಎಲ್.ಎಲ್.ಪಿ ಪರವಾಗಿ ಶ್ರೀ ವಿವೇಕ್ ಗಾರ್ಗ್,
 ಕ್ಯಾಪ್-1, ಎಕ್ಸ್‌ಪೋರ್ಟ್ ಪ್ರೊಮೋಷನ್
 ಇಂಡಸ್ಟ್ರಿಯಲ್ ಪಾರ್ಕ್, ಐಟಿಪಿಎಲ್ ಹತ್ತಿರ,
 ವೈಟ್‌ಫೀಲ್ಡ್, ಬೆಂಗಳೂರು-560 066.